



# ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು  
ವಿಶೇಷ ರಾಜ್ಯ ಪತ್ರಿಕೆ

ಭಾಗ - ೪ಎ Part - IVA	ಬೆಂಗಳೂರು, ಸೋಮವಾರ, ೨೭, ಜನವರಿ, ೨೦೨೫(ಮಾಘ, ೦೭, ಶಕವರ್ಷ, ೧೯೪೬) BENGALURU, MONDAY, 27, JANUARY, 2025 (MAGHA, 07, SHAKAVARSHA, 1946)	ನಂ. ೫೪ No. 54
------------------------	---	------------------

## ಕರ್ನಾಟಕ ಸರ್ಕಾರ

ಸಂಖ್ಯೆ: ಟಿಡಿ 17 ಟಿಡಿಆರ್ 2024/ಭಾ-1

ಕರ್ನಾಟಕ ಸರ್ಕಾರದ ಸಚಿವಾಲಯ  
ಬಹುಮಹಡಿಗಳ ಕಟ್ಟಡ,  
ಬೆಂಗಳೂರು, ದಿನಾಂಕ: 27.01.2025

## ಅಧಿಸೂಚನೆ

ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ (ಎರಡನೇ ತಿದ್ದುಪಡಿ) ಅಧಿನಿಯಮ, 2024 (2025ರ ಕರ್ನಾಟಕ ಅಧಿನಿಯಮ ಸಂಖ್ಯೆ:03) ಕಲಂ 1ರ ಉಪ ಕಲಂ (2)ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರದ ಅಧಿಸೂಚನೆ ಸಂಖ್ಯೆ:ಸಂವ್ಯಶಾಇ 62 ಶಾಸನ 2024, ದಿನಾಂಕ:09.01.2025ರನ್ವಯ ಹೊರಡಿಸಿರುವ ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ (ಎರಡನೇ ತಿದ್ದುಪಡಿ) ಅಧಿನಿಯಮ, 2024ರ ಉಪಬಂಧಗಳು ದಿನಾಂಕ:01.02.2025 ರಿಂದ ಜಾರಿಗೆ ಬರತಕ್ಕದ್ದೆಂದು ಈ ಮೂಲಕ ಗೊತ್ತುಪಡಿಸಿ ಆದೇಶಿಸಿದೆ.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ  
ಮತ್ತು ಅವರ ಹೆಸರಿನಲ್ಲಿ  
(ಪುಷ್ಪ ವಿ.ಎಸ್.)  
ಸರ್ಕಾರದ ಅಧೀನ ಕಾರ್ಯದರ್ಶಿ  
ಸಾರಿಗೆ ಇಲಾಖೆ